

ಸಾಮೂಹಿಕ ವರ್ತನೆ ಮತ್ತು ಪ್ರತಿಭಟನೆಗಳು

ಈ ಅಧ್ಯಾಯದಲ್ಲಿ ಕೆಳಗಿನ ಅಂಶಗಳನ್ನು ತಿಳಿಯುತ್ತೇವೆ.

- ಜನಮಂದೆ - ಅರ್ಥ, ಸ್ವರೂಪ, ಪ್ರಭಾವ.
- ದೊಂಬಿ - ಅರ್ಥ, ಸ್ವರೂಪ, ಪ್ರಭಾವ.
- ಸಮೂಹ ವರ್ತನೆಯ ವಿವಿಧ ರೂಪಗಳು.
- ಮಹಿಳೆಯರ ಸ್ವ-ಸಹಾಯ ಸಮೂಹಗಳು.

ಸಂಘಜೀವಿಯಾದ ಮಾನವನು ಯಾವಾಗಲೂ ಸಮೂಹಗಳಲ್ಲಿ, ಸಮುದಾಯಗಳಲ್ಲಿ, ಸಮಾಜಗಳಲ್ಲಿ ವಾಸಿಸುತ್ತಾನೆ. ಸಮೂಹಗಳ ಸದಸ್ಯನಾಗಿರುವ ಆತ ಜನ ಸಮೂಹದ ಮಧ್ಯದಲ್ಲಿರುವಾಗ ತಾನು ಒಬ್ಬಂಟಿಗನಾಗಿದ್ದಾಗ ವರ್ತಿಸುವ ರೀತಿಗಿಂತಲೂ ಭಿನ್ನ ರೀತಿಯಲ್ಲಿ ವರ್ತಿಸುತ್ತಾನೆ. ಸಮೂಹದಲ್ಲಿ ಇರುವಾಗ ಮಾಡುವ ಆತನ ವರ್ತನೆಯನ್ನು 'ಸಾಮೂಹಿಕ ವರ್ತನೆ' ಎನ್ನಲಾಗುವುದು. ಸಾಮೂಹಿಕ ವರ್ತನೆ ನಮ್ಮ ಸಾಂಘಿಕ ಜೀವನದ ಅವಿಭಾಜ್ಯ ಅಂಗವಾಗಿದೆ.

ಸಾಕಷ್ಟು ದೊಡ್ಡ ಸಂಖ್ಯೆಯ ಜನರ ಆಕಸ್ಮಿಕವಾದ ಹಾಗೂ ಯೋಜನಾಬದ್ಧವಲ್ಲದ ರೀತಿಯ ಆಲೋಚನೆ, ಭಾವನೆ ಹಾಗೂ ವರ್ತನೆಗೆ ಸಮೂಹ ವರ್ತನೆ ಎನ್ನಬಹುದು. ಸಮೂಹ ವರ್ತನೆಯಲ್ಲಿ ಜನಮಂದೆ, ದೊಂಬಿ ಪೊಳ್ಳುಸುದ್ದಿಗಳ ಪ್ರಚಾರ, ಸಾರ್ವಜನಿಕ ಅಭಿಪ್ರಾಯ, ಕ್ರಾಂತಿ ಹಾಗೂ ಸಾಮಾಜಿಕ ಆಂದೋಲನವನ್ನು ಗುರುತಿಸಬಹುದಾಗಿದೆ. ಇವುಗಳಲ್ಲಿ ಕೆಲವನ್ನು ತಿಳಿಯೋಣ.

ಜನಮಂದೆ : ಯಾವುದೇ ಪೂರ್ವ ಯೋಜನೆ ಇಲ್ಲದೆ ಅನಿಶ್ಚಿತವಾಗಿ ಒಂದು ಆಸಕ್ತಿಯ ಸುತ್ತ ನೆರೆದಿರುವ ಜನರಾಶಿಯೇ ಜನಮಂದೆ. ಜನಮಂದೆಯು ಒಂದು ಆಸಕ್ತಿಯ ಪ್ರಚೋದನೆಗೆ ಒಟ್ಟಾಗಿ ಪ್ರತಿಕ್ರಿಯಿಸುತ್ತಿರುವ ಜನರ ತಾತ್ಕಾಲಿಕ ಜನಸಂದಣಿ. ಉದಾಹರಣೆಗೆ : ಚಲನ ಚಿತ್ರ ಮಂದಿರದ ಹತ್ತಿರ ಟಿಕೆಟ್ ಪಡೆಯಲು ಮುತ್ತಿಗೆ ಹಾಕಿದಂತೆ ಸೇರಿರುವ ಜನಸಮೂಹ, ರಸ್ತೆ ಅಪಘಾತ ವೀಕ್ಷಿಸಲು ಸೇರಿರುವ ಜನ ಸಮೂಹ, ಇತ್ಯಾದಿ.

ಜನಮಂದೆಯು ತಾತ್ಕಾಲಿಕ ಸ್ವರೂಪದ ಸಮೂಹವಾಗಿರುತ್ತದೆ. ಇದರಲ್ಲಿ ಜನರು ಯಾವುದೋ ಒಂದು ನಿರ್ದಿಷ್ಟ ಸ್ಥಳದಲ್ಲಿ ಭೌತಿಕವಾಗಿ ಒಟ್ಟಾಗಿ ಸೇರಿರುತ್ತಾರೆ. ಜನಮಂದೆಯ ಸದಸ್ಯರು ಪರಸ್ಪರ ಅಭಿಪ್ರಾಯ, ಭಾವನೆಗಳು ಮತ್ತು ಕ್ರಿಯೆಗಳ ಪ್ರಭಾವಕ್ಕೆ ಬಹುಬೇಗ ಒಳಗಾಗುತ್ತಾರೆ. ಕೆಲವೊಮ್ಮೆ ಇದರ ಮೂಲಕ ವ್ಯಕ್ತಿಯ ಅಂತರಾಳದಲ್ಲಿ ಹುದುಗಿರುವ ಭಾವನೆಗಳು ಪ್ರಕಟವಾಗುವುದುಂಟು. ಒಮ್ಮೊಮ್ಮೆ ಸ್ಫೋಟಗೊಳ್ಳುವುದೂ ಉಂಟು.

ಜನಮಂದೆಯ ಪ್ರಭಾವ :

ಜನಮಂದೆಯಲ್ಲಿರುವ ಜನರ ಅನಿಯಂತ್ರಿತ ನಡವಳಿಕೆಯು ಎಷ್ಟೋ ಬಾರಿ ಸಮಾಜದ ಲೋಪದೋಷಗಳನ್ನು ಸೂಚಿಸುವುದುಂಟು. ಇದು ಕೆಲವೊಮ್ಮೆ ಸಾಮಾಜಿಕ ಸಂಸ್ಥೆಗಳ ಕಾರ್ಯವಿಧಾನದ ಬಗೆಗಿರುವ ಜನರ ಅಸಂತೃಪ್ತಿಯನ್ನು ಪ್ರಕಟಿಸುವುದು. ಅಲ್ಲದೆ, ಇದು ಕೆಲವೊಮ್ಮೆ ಸರ್ಕಾರದ ಯೋಜನೆಗಳು, ಧೋರಣೆಗಳು ಮತ್ತು ನಿರ್ದಿಷ್ಟ ಕಾರ್ಯಕ್ರಮಗಳ ಬಗೆಗಿನ ಜನರ ಅಸಮಾಧಾನವನ್ನು ಪ್ರತಿನಿಧಿಸುವುದುಂಟು.

ಜನಮಂದೆಯ ವರ್ತನೆ ಅತಿರೇಕಕ್ಕೆ ಹೋದಾಗ ಅದನ್ನು ನಿಯಂತ್ರಿಸಲು ಕಾಯ್ದೆ-ಕಾನೂನು ಪೋಲೀಸ್ ಪಡೆ, ರಕ್ಷಣಾ ಪಡೆಯಂತಹ ಕ್ರಮಗಳನ್ನು ಬಳಸಬೇಕಾಗುವುದು.

ದೊಂಬಿ : ದೊಂಬಿ ಎಂಬುದು ಜನಮಂದೆ ವರ್ತನೆಯ ಮತ್ತೊಂದು ಮಾದರಿ. ತೀರಾ ಹಿಂಸಾತ್ಮಕ ಹಾಗೂ ವಿನಾಶಾತ್ಮಕ ಸ್ವರೂಪದ ಜನಮಂದೆಯ ವರ್ತನೆಯನ್ನು ದೊಂಬಿ ಎನ್ನುತ್ತಾರೆ. ಅನಿಯಂತ್ರಿತ ದೊಂಬಿಗಳು ಉಗ್ರ ಸ್ವರೂಪದವುಗಳಾಗಿದ್ದಲ್ಲಿ ಅವು ವಿನಾಶಕ್ಕೆ ಕಾರಣವಾಗಲೂಬಹುದು.

ದೊಂಬಿಯ ಸ್ವರೂಪ : ಜನಮಂದೆಯಲ್ಲಿ ಕಾಣುವಷ್ಟು ಕನಿಷ್ಠ ಮಟ್ಟದ ಉದ್ದೇಶ, ಏಕತೆ ಕೂಡ ದೊಂಬಿಯಲ್ಲಿರುವುದಿಲ್ಲ. ದೊಂಬಿಯಲ್ಲಿ ಭಾಗವಹಿಸುವವರು ಎದುರಿಗೆ ಸಿಕ್ಕದ್ದೆಲ್ಲವನ್ನು ಹಾಳುಮಾಡುತ್ತಾ ಸಾಗುವರು. ಗೊಂದಲವನ್ನು ಸೃಷ್ಟಿ ಮಾಡುವುದೇ ದೊಂಬಿಯ ಉದ್ದೇಶವಾಗಿರುತ್ತದೆ. ಕೆಲಮೊಮ್ಮೆ ಈ ದೊಂಬಿಗಳು ಅಪಾರವಾದ ಹಾನಿಯನ್ನುಂಟು ಮಾಡುತ್ತವೆ. ದೊಂಬಿಗಳಲ್ಲಿ ಮಾಡಬಹುದಾದ ಆಕ್ರಮಣಕ್ಕೆ ನಿಶ್ಚಿತವಾದ ಗುರಿ ಇರುವುದಿಲ್ಲ. ದೊಂಬಿಗಳು ಕಾನೂನು ಮತ್ತು ಸುವ್ಯವಸ್ಥೆಗೆ ಗಂಭೀರ ಸವಾಲುಗಳಾಗಿವೆ.

ಕೋಮುಗಲಭೆ, ಜನಾಂಗೀಯ ಕಲಹ, ಗುಂಪು ಘರ್ಷಣೆ ಇತ್ಯಾದಿಗಳು, ದೊಂಬಿಗೆ ಉದಾಹರಣೆಗಳಾಗಿವೆ. ದೊಂಬಿಗಳು ಸಾಮಾನ್ಯವಾಗಿ ನಗರ, ಪಟ್ಟಣಗಳಲ್ಲಿ ಹೆಚ್ಚು ನಡೆಯುತ್ತವೆ. ಪ್ರಚೋದಕ ಸನ್ನಿವೇಶ, ವ್ಯಕ್ತಿಗಳ ಅನಿಯಂತ್ರಿತ ವರ್ತನೆ, ಅನಾಗರಿಕ ನಡವಳಿಕೆ, ಕಲಹ ನಡೆಸುವವರಲ್ಲಿರಬಹುದಾದ ಅಪರಾಧಿ ಗುಣ, ದೊಂಬಿಪರ ಮನೋಭಾವ ಮುಂತಾದವುಗಳೇ ದೊಂಬಿಗೆ ಕಾರಣಗಳಾಗಿವೆ.

ದೊಂಬಿಗಳು ದೀರ್ಘಕಾಲ ನಡೆಯಲಾರವು. ಒಂದು ಹಂತಕ್ಕೆ ಅವು ಕೊನೆಗೊಳ್ಳಲೇಬೇಕು. ಅಧಿಕಾರಿಗಳ ಸಮಯಪ್ರಜ್ಞೆ, ಪೋಲೀಸ್, ರಕ್ಷಣಾ ಪಡೆ ಮತ್ತು ಕಾನೂನು ಮುಂತಾದ ಸಾಧನಗಳ ಮೂಲಕ ದೊಂಬಿಗಳನ್ನು ನಿಯಂತ್ರಿಸಬಹುದು.

ಸಮೂಹ ವರ್ತನೆ ಮತ್ತು ಚಳುವಳಿಗಳು :

ಸಮೂಹವರ್ತನೆಯು ಯೋಜನಾಬದ್ಧವಾಗಿ ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದು ಸಾಮಾಜಿಕ ಬದಲಾವಣೆಗೆ ಪ್ರಯತ್ನಿಸಿದರೆ ಅದನ್ನು ಚಳುವಳಿ ಎನ್ನಬಹುದು. ಇಂತಹ ಅನೇಕ ಚಳುವಳಿಗಳು ಭಾರತದಲ್ಲಿ ನಡೆದಿವೆ. ಅದಕ್ಕೆ ಉದಾಹರಣೆಯಾಗಿ ಪರಿಸರ ಚಳುವಳಿಗಳನ್ನು ಗಮನಿಸಬಹುದು.

ಭೂಮಿ, ಗಾಳಿ, ನೀರು ಮತ್ತು ಜೀವಮಂಡಲವನ್ನೊಳಗೊಂಡ ನಮ್ಮ ಸುತ್ತ ಮುತ್ತಲಿನ ಪರಿಸರವು ವಿಷಕಾರಕ ಹಾಗೂ ರಾಸಾಯನಿಕ ಅಂಶಗಳಿಂದ ಕಲುಷಿತವಾಗುವುದನ್ನು 'ಪರಿಸರ ಮಾಲಿನ್ಯ' ಎನ್ನಬಹುದು.

ಇಂದು ಜನಸಂಖ್ಯೆ ಹೆಚ್ಚಿದ ಪರಿಣಾಮವಾಗಿ ಅವರ ಬದುಕಿನ ಅಗತ್ಯತೆಗಳು ಅತಿರೇಕಕ್ಕೆ ಹೋಗಿವೆ. ಇದರ ಪರಿಣಾಮವಾಗಿ ಮಾನವ ವಾಸಿಸುವ ಪರಿಸರದ ಮೇಲೆ ಒತ್ತಡ ಹಾಗೂ ಆಕ್ರಮಣ ಹೆಚ್ಚುತ್ತಲಿದೆ. ಅಭಿವೃದ್ಧಿ ಹೊಂದಿದ ಹಾಗೂ ಅಭಿವೃದ್ಧಿ ಪಥದಲ್ಲಿರುವ ದೇಶಗಳಲ್ಲಿ ಸಂಪನ್ಮೂಲಗಳನ್ನು ಹೆಚ್ಚು ಹೆಚ್ಚು ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ತಮ್ಮ ಸುಖಭೋಗದ ಜೀವನಕ್ಕಾಗಿ ಪರಿಸರವನ್ನು ದುರ್ಬಲಕೆ ಮಾಡುತ್ತಿದ್ದಾರೆ. ಜಗತ್ತಿನ ಹಲವಾರು ದೇಶಗಳು ಹೆಚ್ಚುತ್ತಿರುವ ಜನಸಂಖ್ಯೆಯಿಂದಂಟಾಗಿರುವ ಸಮಸ್ಯೆಗಳನ್ನು ಎದುರಿಸಲು ಪರಿಸರದ ಮೇಲೆ ಒತ್ತಡ ತರುತ್ತಿವೆ. ಅಲ್ಲದೆ ಅನಿಯಂತ್ರಿತವಾಗಿ ಸಾಗುತ್ತಿರುವ ನಗರಗಳ ಬೆಳವಣಿಗೆ, ಕೈಗಾರಿಕಾ ಅಭಿವೃದ್ಧಿ, ತಾಂತ್ರಿಕ ಪ್ರಗತಿ, ಸಾರಿಗೆ ವ್ಯವಸ್ಥೆಯ ಬೆಳವಣಿಗೆ ಮುಂತಾದವುಗಳಿಂದ

ಅರಣ್ಯಗಳ ನಾಶ ಮತ್ತು ಪರಿಸರ ಮಾಲಿನ್ಯವುಂಟಾಗುತ್ತಿದೆ. ಹೀಗಾಗಿ ಇದೊಂದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

ಪರಿಸರ ಸಮಸ್ಯೆಯ ನಿವಾರಣೆಯ ಬಗ್ಗೆ ಬುದ್ಧಿಜೀವಿಗಳು, ಪರಿಸರ ತಜ್ಞರು ಮುಂತಾದವರು ವಿಶೇಷವಾಗಿ ಆತಂಕಗೊಂಡಿದ್ದಾರೆ. ಅಲ್ಲದೆ, ಎಚ್ಚಿತ್ತ ಜನರೂ ಕೂಡ ಪರಿಸರ ಸಂರಕ್ಷಣೆಗಾಗಿ ಸಾಮೂಹಿಕ ಪ್ರತಿಭಟನೆಗಳನ್ನು ನಡೆಸತೊಡಗಿದ್ದಾರೆ. ಅಂತಹ ಕೆಲವು ಪ್ರಮುಖ ಪ್ರತಿಭಟನೆಗಳ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯ ಮಾಡಿಕೊಳ್ಳೋಣ.

1. ಚಿಪ್ಪೋ ಚಳುವಳಿ :

ಉತ್ತರ ಪ್ರದೇಶದ ತೆಹ್ರಿ-ಘರ್ವಾಲ್ ಜಿಲ್ಲೆಯಲ್ಲಿ ಸರ್ಕಾರವು ಮರಗಳನ್ನು ಕಡಿಯಲು ಅನುಮತಿ ನೀಡಿತು. ಇದರಿಂದ ಅರಣ್ಯನಾಶವಾಗುತ್ತದೆ ಮತ್ತು ಪರಿಸರ ಹಾಳಾಗುತ್ತದೆ ಎಂದು ತಿಳಿದು ಜನರು ಮರಗಳನ್ನು ಅಪ್ಪಿ ಹಿಡಿದು ಕಡಿಯದಂತೆ ತಡೆದರು. ಈ ಚಳುವಳಿಯು 1973 ರಲ್ಲಿ ಶ್ರೀ ಸುಂದರ್ ಲಾಲ್ ಬಹುಗುಣ ಹಾಗೂ ಶ್ರೀ ಚಂಡಿ ಪ್ರಸಾದ್ ಭಟ್ಟರವರ ನೇತೃತ್ವದಲ್ಲಿ ನಡೆಯಿತು. ಪರಿಣಾಮವಾಗಿ ಮರಗಳನ್ನು ಕಡಿಯಲು ಸರ್ಕಾರ ನೀಡಿದ ಅನುಮತಿ ರದ್ದಾಯಿತು.



2. ಅಪ್ಪಿಕೋ ಚಳುವಳಿ :

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಸಲ್ಯಾನಿ ಗ್ರಾಮದ ರೈತರು 1983ರಲ್ಲಿ ಅಪ್ಪಿಕೋ ಚಳುವಳಿಯನ್ನು ನಡೆಸಿದರು. ಅಲ್ಲಿನ ಕಲಸೆ ಅರಣ್ಯದಲ್ಲಿ ಗುತ್ತಿಗೆದಾರರು ಮರ ಕಡಿಯಲು ಬಂದಾಗ ಅದನ್ನು ತಡೆಯಲು ರೈತರು ಮರಗಳನ್ನು ಅಪ್ಪಿಕೊಳ್ಳುವುದರ ಮೂಲಕ ಪ್ರತಿಭಟಿಸಿದರು. ಮರಗಳ ಕಳ್ಳ ಸಾಗಾಣಿಕೆ ತಪ್ಪಿಸುವುದು, ಗಿಡಮರಗಳನ್ನು ಬೆಳೆಸುವುದು ಹಾಗೂ ಪರಿಸರ ಮಹತ್ವದ ಬಗ್ಗೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವುದು ರೈತರ ಉದ್ದೇಶವಾಗಿತ್ತು.

3. ನರ್ಮದಾ ಆಂದೋಲನ :

ಗುಜರಾತ್ ರಾಜ್ಯದ ಸರ್ದಾರ್ ಸರೋವರ ಯೋಜನೆಯಡಿಯಲ್ಲಿ ನರ್ಮದಾ ನದಿಗೆ ಕಟ್ಟಲಾದ ಅಣೆಕಟ್ಟು ನಿರ್ಮಾಣದಿಂದ ಅರಣ್ಯ ನಾಶ, ಪರಿಸರ ನಾಶ, ಜೀವ ಸಂಕುಲಗಳಿಗೆ ತೊಂದರೆಯಾಗುತ್ತದೆ ಎಂಬ ಉದ್ದೇಶದಿಂದ ಪರಿಸರ ಪ್ರೇಮಿ ಮೇಧಾ ಪಾಟ್ಕರ್ ಮತ್ತು ಬಾಬಾ ಆಮ್ಬೇರವರ ನೇತೃತ್ವದಲ್ಲಿ ಅಣೆಕಟ್ಟು ನಿರ್ಮಾಣದ ವಿರುದ್ಧ ಚಳುವಳಿ ನಡೆಸಲಾಯಿತು. ಇದೇ 'ನರ್ಮದಾ ಬಚಾವೋ ಆಂದೋಲನ'.

4. ಮೌನ ಕಣಿವೆ ಆಂದೋಲನ

ಕೇರಳದ ಪಾಲ್‌ಘಾಟ್ ತಾಲೂಕಿನ ಮೌನ ಕಣಿವೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾದ ಅಣೆಕಟ್ಟಿನ ನಿರ್ಮಾಣದಿಂದ ಪರಿಸರ ನಾಶದ ಜೊತೆಗೆ ಅನೇಕ ಜೀವ ಪ್ರಭೇದಗಳು ಜೀವಿಸಲು ತೊಂದರೆಯಾಗುತ್ತದೆ. ಆದ್ದರಿಂದ ಕೇರಳ ಸಾಹಿತ್ಯ ಪರಿಷತ್ತು ಮತ್ತು ವನ್ಯ ಮೃಗ ಆಸಕ್ತರು ಅಣೆಕಟ್ಟಿನ ನಿರ್ಮಾಣದ ವಿರುದ್ಧ ಚಳುವಳಿಯನ್ನು ನಡೆಸಿದರು. ಈ ಚಳುವಳಿ ಅನೇಕ ಜೀವ ಸಂಕುಲಗಳನ್ನು ಸಂರಕ್ಷಿಸುವಲ್ಲಿ ಯಶಸ್ವಿಯಾಯಿತು.

5. ಕರ್ನಾಟಕ ಕರಾವಳಿ ತೀರದ ವಿವಿಧ ಸ್ಥಾವರಗಳ ವಿರೋಧಿ ಚಳುವಳಿ

ಕರ್ನಾಟಕದ ಕರಾವಳಿಯ ಮಂಗಳೂರಿನಲ್ಲಿ ಸ್ಥಾಪಿಸಲಾಗುತ್ತಿದ್ದ ತೈಲ ಕಾರ್ಯಾಗಾರದಿಂದ ಹೊರಬರುವ ರಾಸಾಯನಿಕ ಅಂಶಗಳಿಂದ ಪರಿಸರ ನಾಶವಾಗುತ್ತದೆ ಎಂದು ತಿಳಿದ ಪರಿಸರವಾದಿಗಳು “ಮಂಗಳೂರು ರಿಫೈನರೀಸ್ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್” (MRPL) ವಿರುದ್ಧ ಚಳುವಳಿಯನ್ನು ನಡೆಸಿದರು.

6. ಕೈಗಾ ವಿರೋಧಿ ಚಳುವಳಿ

ಕರ್ನಾಟಕದ ಕಾರವಾರ ಜಿಲ್ಲೆಯ ಕೈಗಾದಲ್ಲಿ ಅಣು ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸುವ ವಿರುದ್ಧ ಚಳುವಳಿಯನ್ನು ಡಾ.ಶಿವರಾಮ ಕಾರಂತರು ಮತ್ತು ಇತರ ಬುದ್ಧಿಜೀವಿಗಳು ನಡೆಸಿದರು. ಕೈಗಾ ಅಣುಶಕ್ತಿ ಸ್ಥಾವರ ಸ್ಥಾಪನೆಯಿಂದ ಅರಣ್ಯನಾಶ, ಅಣುವಿಕಿರಣದಿಂದ ಪರಿಸರ ಮಾಲಿನ್ಯ ಮುಂತಾದ ದುಷ್ಪರಿಣಾಮಗಳಿಂದ ಜೀವ ಪ್ರಭೇದಗಳ ಮೇಲೆ ಹಾನಿಕಾರಕ ಪರಿಣಾಮಗಳುಂಟಾಗುತ್ತವೆ ಎಂಬ ಉದ್ದೇಶಗಳಿಂದ ಕೈಗಾ ವಿರೋಧಿ ಚಳುವಳಿಯನ್ನು ನಡೆಸಲಾಯಿತು.


ಪರಿಸರ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಜಾಗೃತಿ ಅನಿವಾರ್ಯ. ನಾವು ಬದುಕುತ್ತಿರುವ ಪರಿಸರವನ್ನು ಸಂರಕ್ಷಿಸುವುದು, ಪೋಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂಬ ಅರಿವು ಅನಿವಾರ್ಯ. ಆಗ ಪ್ರತಿಯೊಬ್ಬ ನಾಗರಿಕನು ನಿಸ್ವಾರ್ಥದಿಂದ ಕ್ರಿಯಾತ್ಮಕವಾಗಿ ಪರಿಸರ ಸಂರಕ್ಷಣೆಗೆ ತನ್ನನ್ನು ತಾನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಪರಿಸರ ಸಂರಕ್ಷಣೆಗಾಗಿ ಪರಿಣಾಮಕಾರಿ ಯೋಜನೆಗಳು, ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ.

ಮಹಿಳೆಯರ ಸ್ವ-ಸಹಾಯ ಸಮೂಹಗಳು

ಕೇವಲ ಚಳುವಳಿಗಳಲ್ಲದೆ ನಂಬಿಕೆ, ಸಹಕಾರ ಆಧಾರಿತ ಸ್ವಸಹಾಯ ಸಮೂಹಗಳನ್ನು ನೋಡಬಹುದು. ಇವು ಸಾಮೂಹಿಕ ವರ್ತನೆಯ ವಿಶಿಷ್ಟ ರೂಪಗಳಾಗಿವೆ.

ಮಹಿಳೆಯರ ಸ್ವ-ಸಹಾಯ ಸಮೂಹ ಎಂಬುದು ಸ್ವಪ್ರಚ್ಛೆ, ಸ್ವಪ್ರೇರಣೆ ಹಾಗೂ ಪರಸ್ಪರ ನಂಬಿಕೆಯೊಂದಿಗೆ, ತಮ್ಮ ಆರ್ಥಿಕ, ಸಾಮಾಜಿಕ ಅಗತ್ಯಗಳನ್ನು ತಾವೇ ತಮ್ಮ ಸ್ವಂತ ಪ್ರಯತ್ನ ಮತ್ತು ಸಹಕಾರದಿಂದ ಪೂರೈಸಿಕೊಳ್ಳುವ ಉದ್ದೇಶದಿಂದ ರೂಪಿತವಾದ 10 ರಿಂದ 20 ಮಂದಿ ಸ್ತ್ರೀಯರನ್ನೊಳಗೊಂಡ ಒಂದು ಸ್ಥಳೀಯ ಸಮೂಹವಾಗಿರುತ್ತದೆ. ಈ ಸ್ತ್ರೀಯರು ತಮ್ಮ ದುಡಿಮೆಯ ಸ್ವಲ್ಪ ಹಣವನ್ನು ಉಳಿಸುತ್ತಾರೆ. ಸರ್ಕಾರವು ಅದಕ್ಕೆ ತನ್ನ ಹಣವನ್ನು ಸೇರಿಸುತ್ತದೆ. ಇದರಿಂದ ಹಣ ಸಂಗ್ರಹವಾಗಿ ಮಹಿಳೆಯರ ಕೌಟುಂಬಿಕ ಜೀವನಕ್ಕೆ ನೆರವಾಗುತ್ತದೆ. ಇದನ್ನು ಪುರುಷರಿಗೆ ಸಮಾನವಾದ ನೆಲೆಯಲ್ಲಿ ಪಾತ್ರವಹಿಸಲು ಸಹಾಯಕವಾಗುವಂತೆ ಸ್ತ್ರೀಯರನ್ನು ಸಜ್ಜುಗೊಳಿಸಲು ಅವರಿಗೆ ಸಮಾನ ಹಕ್ಕು, ಅವಕಾಶ, ಹೊಣೆಗಾರಿಕೆ ಹಾಗೂ ಅಧಿಕಾರ ನೀಡುವಂತಹ ಒಂದು ಪ್ರಯತ್ನ ಎನ್ನಬಹುದು.

ಸ್ತ್ರೀಯರ ಸಾಮಾಜಿಕ ಶಕ್ತಿಯನ್ನು ಬಲಪಡಿಸುವಲ್ಲಿ ಸ್ವಸಹಾಯ ಸಮೂಹಗಳು ಪ್ರಮುಖವಾದ ಪಾತ್ರವನ್ನು ವಹಿಸುತ್ತವೆ. ಇವು ಸ್ತ್ರೀಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸುತ್ತವೆ. ಭಾರತ ಸರ್ಕಾರ ಕೂಡ ಸ್ತ್ರೀಯರು ಸ್ವಸಹಾಯ ಸಮೂಹಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹ ಮಾಡುತ್ತಿದೆ. ಸ್ವ-ಸಹಾಯ ಸಮೂಹಗಳು ಭಾರತದ ಹಣಕಾಸು ಉದ್ಯಮದ ನವೀನ ರೂಪವೇ ಆಗಿವೆ. ಸ್ತ್ರೀಯರು ಸ್ವ-ಸಹಾಯ ಸಮೂಹಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಾಪಿಸುವುದರಿಂದ ಚಿಕ್ಕ ಮಟ್ಟದ ಆರ್ಥಿಕ ಮೂಲಗಳನ್ನು ದೊಡ್ಡ ಮಟ್ಟದಲ್ಲಿ ಒದಗಿಸುವುದು ಹಾಗೂ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವುದು ಸಾಧ್ಯವಾಗುವುದು.



ಮಹಿಳಾ ಸ್ವಸಹಾಯ ಸಮೂಹ

ಸ್ವ-ಸಹಾಯ ಸಮೂಹಗಳು ಸ್ತ್ರೀಯರಲ್ಲಿ ಶಿಕ್ಷಣ ಜಾಗೃತಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿವೆ. ಸ್ತ್ರೀಯರು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಇವು ಸಹಾಯಕ. ಸ್ತ್ರೀಯರು ತಮ್ಮ ಪಾಲಿನ ಮಾನವ ಹಕ್ಕುಗಳನ್ನು ಸ್ವತಂತ್ರವಾಗಿ ಪಡೆಯಲು ಕೂಡ ಇವು ನೆರವಾಗುವುವು.

ಈ ಸಮೂಹಗಳು ಸ್ತ್ರೀಯರ ಪ್ರಜಾಸತ್ತಾತ್ಮಕ ಹಕ್ಕು, ಅಧಿಕಾರ ಹಾಗೂ ಗೌರವಗಳನ್ನು ಗಮನದಲ್ಲಿರಿಸಿಕೊಂಡು ವ್ಯವಹರಿಸುವುವು. ಇವು ಸಾಮಾಜಿಕ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಸ್ತ್ರೀಯರಿಗೆ ಸೂಕ್ತ ಅವಕಾಶ ಒದಗಿಸುವಂತೆ ಮಾಡುವುವು. ಅಲ್ಲದೆ ಅಭಿವೃದ್ಧಿ ಯೋಜನೆಗಳಲ್ಲಿ ಸ್ತ್ರೀಯರಿಗೂ ಸೂಕ್ತ ಪ್ರಾತಿನಿಧ್ಯ ಲಭಿಸುವಂತೆ ಮಾಡುವುವು. ಸ್ವ-ಸಹಾಯ ಸಮೂಹಗಳು ಸಾಮೂಹಿಕ ಹೊಣೆಗಾರಿಕೆಯ ಮೂಲಕ ಸಂಘರ್ಷಗಳನ್ನು ನಿವಾರಣೆ ಮಾಡಿಕೊಳ್ಳುವ ಸಾಮರ್ಥ್ಯ ಬೆಳೆಸುವುವು. ಇವುಗಳ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾಧ್ಯವಾಗುವುದು.

ನಿಮಗಿದು ತಿಳಿದಿರಲಿ :

ಸ್ವ ಸಹಾಯ ಸಮೂಹಗಳ ಮೂಲಕ ಸಾಧಿಸಬಹುದಾದ ಮಹಿಳಾ ಸ್ವಾವಲಂಬಿ ಬದುಕಿಗೆ ಸ್ತ್ರೀ ಶಕ್ತಿ ಯೋಜನೆ ಒಂದು ಉತ್ತಮ ನಿದರ್ಶನವಾಗಿದೆ. 'ಸ್ತ್ರೀಶಕ್ತಿ ಯೋಜನೆ'ಯ ಹೆಸರಿನಲ್ಲಿ ಕರ್ನಾಟಕದ ಮಹಿಳಾ ಸ್ವ-ಸಹಾಯ ಸಮೂಹಗಳು ಇತ್ತೀಚೆಗೆ ರಾಜ್ಯಾದ್ಯಂತ ಬಹಳ ಜನಪ್ರಿಯವಾಗುತ್ತಿವೆ. ಈ ಕುರಿತಾದ ಒಂದು ಉದಾಹರಣೆ ಇಲ್ಲಿ ಉಲ್ಲೇಖನೀಯ.

ಉದಾ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸೇರಿದ 'ಸಿರಿ' ಎಂಬ ಗ್ರಾಮೋದ್ಯೋಗ ಸಂಸ್ಥೆ ಗ್ರಾಮೀಣ ಮಹಿಳೆಯರಿಗೆ ಮೌಲ್ಯಯುತ ಆರ್ಥಿಕ ವಸ್ತುಗಳನ್ನು ಉತ್ಪಾದಿಸಲು ಅವಕಾಶ ಕಲ್ಪಿಸಿದೆ. ಅಲ್ಲದೇ ಅದು ಉತ್ಪಾದಿಸಿದ ವಸ್ತುಗಳನ್ನು ಯೋಗ್ಯ ಬೆಲೆಗೆ ಮಾರಾಟ ಮಾಡುವಲ್ಲಿ ಮತ್ತು ಮಹಿಳೆಯರಲ್ಲಿ ಹೊಸ ಆರ್ಥಿಕ ಭರವಸೆಗಳನ್ನು ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಅಭ್ಯಾಸಗಳು

- I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ.
1. ಚಿಪ್ಪೋ ಚಳುವಳಿ ನಡೆದ ರಾಜ್ಯ _____
 2. 'ನರ್ಮದಾ ಆಂದೋಲನ' ದ ನೇತೃತ್ವ ವಹಿಸಿದ್ದವರು _____
 3. ಡಾ.ಶಿವರಾಮ ಕಾರಂತರು _____ ದಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸುವುದನ್ನು ವಿರೋಧಿಸಿದರು.
- II. ಈ ಕೆಳಗಿನ ಪ್ರಶ್ನೆಗಳಿಗೆ ಒಂದೊಂದು ವಾಕ್ಯದಲ್ಲಿ ಉತ್ತರಿಸಿ.
1. ಸಮೂಹ ವರ್ತನೆ ಎಂದರೇನು ?
 2. ಚಿಪ್ಪೋ ಚಳುವಳಿಯ ನೇತಾರ ಯಾರು ?
 3. ಸ್ವ - ಸಹಾಯ ಸಮೂಹ ಎಂದರೇನು?
- III. ಕೆಳಗಿನ ಪ್ರಶ್ನೆಗಳಿಗೆ ಗುಂಪುಗಳಲ್ಲಿ ಚರ್ಚಿಸಿ ಎರಡು ಅಥವಾ ಮೂರು ವಾಕ್ಯಗಳಲ್ಲಿ ಉತ್ತರಿಸಿರಿ :
1. ಸಮೂಹ ವರ್ತನೆಯ ಮಾದರಿಗಳಾವುವು ?
 2. ಜನಮಂದೆ ಎಂದರೇನು? ಉದಾಹರಣೆ ಕೊಡಿ.
 3. ಜನಮಂದೆಯ ಸ್ವರೂಪವನ್ನು ತಿಳಿಸಿ.
 4. ಪರಿಸರ ಮಾಲಿನ್ಯದ ಅರ್ಥ ಮತ್ತು ಸ್ವರೂಪವನ್ನು ತಿಳಿಸಿ.
 5. ಮಹಿಳಾ ಸ್ವ-ಸಹಾಯ ಸಮೂಹಗಳ ಪ್ರಾಮುಖ್ಯತೆಯನ್ನು ವಿವರಿಸಿ.
- IV. ಚಟುವಟಿಕೆ :
1. ನಿಮ್ಮ ಊರಿನಲ್ಲಿರುವ ಸೀ ಸಂಘ ಹಾಗೂ ಸ್ವ-ಸಹಾಯ ಸಮೂಹಗಳಿಗೆ ಭೇಟಿ ನೀಡಿ. ಇಂತಹ ಸಂಘಟನೆಗಳ ಮುಖ್ಯ ಉದ್ದೇಶಗಳೊಂದಿಗೆ ರೂಪಿಸಿ ಕೊಂಡಿರುವ ಕಾರ್ಯಕ್ರಮಗಳನ್ನು ಸಂಗ್ರಹಿಸಿರಿ.
 2. ಸೀಶಕ್ತಿ ಸಂಘ ಮತ್ತು ಸ್ವ-ಸಹಾಯ ಸಂಘಗಳು ಮಹಿಳೆಯರಲ್ಲಿ ಆರ್ಥಿಕಾಭಿವೃದ್ಧಿಯ ಮನೋಭಾವವನ್ನು ಹೇಗೆ ವೃದ್ಧಿಸಿವೆ ಎಂಬ ಬಗ್ಗೆ ಆ ಸಂಘಗಳ ಸದಸ್ಯರುಗಳಿಂದ ಮಾಹಿತಿ ಪಡೆಯಿರಿ.
- V. ಯೋಜನೆ :
1. ಕರ್ನಾಟಕದಲ್ಲಿ ಪರಿಸರ ಮತ್ತು ಅರಣ್ಯ ಸಂರಕ್ಷಣೆಗಾಗಿ ನಡೆಯುತ್ತಿರುವ ಚಳುವಳಿ ಹೋರಾಟಗಳ ಬಗ್ಗೆ ವೃತ್ತ ಪತ್ರಿಕೆಗಳಲ್ಲಿ ಬರುತ್ತಿರುವ ಮಾಹಿತಿಗಳನ್ನು ಸಂಗ್ರಹಿಸಿ ಆಲ್ಬಂ ತಯಾರಿಸಿ.

ಆನುಆನು